



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಶುಕ್ರವಾರ, ೦೨, ಡಿಸೆಂಬರ್, ೨೦೨೨ ( ಮಾರ್ಗಶಿರ, ೧೧, ಶಕವರ್ಷ, ೧೯೪೪ ) BENGALURU, FRIDAY, 02, DECEMBER, 2022 (MARGASHIRA, 11, SHAKAVARSHA, 1944)	ಸಂ. ೫೯೩ No. 593
---------------------	--	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 48 ಸೇಅನೇ 2021

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನಸೌಧ,  
ಬೆಂಗಳೂರು, ದಿನಾಂಕ: 02.12.2022

### ಸುತ್ತೋಲೆ

**ವಿಷಯ:** ಕೋವಿಡ್-19ರ ಹಿನ್ನೆಲೆಯಲ್ಲಿ ಪರೀಕ್ಷಾ ಫಲಿತಾಂಶಗಳು  
ವಿಳಂಬವಾಗಿರುವ ಸಂದರ್ಭಗಳಲ್ಲಿ 2020-21ನೇ ಸಾಲಿನ  
ಅನುಕಂಪದ ಆಧಾರದ ಮೇಲಿನ ನೇಮಕಾತಿಗಳಿಗೆ  
ವಿದ್ಯಾರ್ಹತೆಯನ್ನು ಪರಿಗಣಿಸುವ ಕುರಿತು ಸೂಚನೆಗಳು.

- ಉಲ್ಲೇಖ:** 1. ಸುತ್ತೋಲೆ ಸಂಖ್ಯೆ: ಸಿಆಸುಇ 76 ಸೇನಿಬಿ 2020 ದಿನಾಂಕ: 17.09.2021  
2. ಸುತ್ತೋಲೆ ಸಂಖ್ಯೆ: ಸಿಆಸುಇ 48 ಸೇಅನೇ 2021 ದಿನಾಂಕ: 29.06.2022

\*\*\*\*\*

ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, ಆತನ ಅವಲಂಬಿತರಲ್ಲಿ ಒಬ್ಬರು ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರನ್ವಯ ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿದ ಪಕ್ಷದಲ್ಲಿ ಹಾಗೂ ಅಂತಹ ಅವಲಂಬಿತ ಅಭ್ಯರ್ಥಿಯ ಪದವಿ ಪೂರ್ವ (ಪಿ.ಯು.ಸಿ.) ಪರೀಕ್ಷಾ ಫಲಿತಾಂಶ ಪ್ರಕಟಣೆಯು 2019-20ನೇ ಸಾಲಿನಲ್ಲಿ ಕೋವಿಡ್-19ರ ಸಾಂಕ್ರಾಮಿಕದ ಪ್ರಯುಕ್ತ ವಿಧಿಸಿದ ಲಾಕ್‌ಡೌನ್ ಕಾರಣದಿಂದ ವಿಳಂಬವಾಗಿದ್ದಲ್ಲಿ, ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ, ಸದರಿ ಪರೀಕ್ಷಾ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಸುತ್ತೋಲೆ ಸಂಖ್ಯೆ: ಸಿಆಸುಇ 76 ಸೇನಿಬಿ 2020 ದಿನಾಂಕ: 17.09.2021ರಲ್ಲಿ ಎಲ್ಲಾ ಸಕ್ಷಮ ಪ್ರಾಧಿಕಾರ/ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ. ಮುಂದುವರಿದು, ಇದೇ ಸನ್ನಿವೇಶದಿಂದಾಗಿ ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಇನ್ನಿತರೆ ತತ್ಸಮಾನ ವಿದ್ಯಾರ್ಹತೆಗಳ ಫಲಿತಾಂಶಗಳೂ ಸಹ ವಿಳಂಬವಾಗಿದ್ದು ಹಿನ್ನೆಲೆಯಲ್ಲಿ, ಸದರಿ ವಿದ್ಯಾರ್ಹತೆಗಳನ್ನು ಅನುಕಂಪದ ಆಧಾರದ ನೇಮಕಾತಿಗೆ ಪರಿಗಣಿಸುವಂತೆ ಸುತ್ತೋಲೆ ಸಂಖ್ಯೆ: ಸಿಆಸುಇ 48 ಸೇಅನೇ 2021 ದಿನಾಂಕ: 29.06.2022 ರಲ್ಲಿ ಸೂಚಿಸಲಾಗಿದೆ.

2020-21ನೇ ಶೈಕ್ಷಣಿಕ ಸಾಲಿನಲ್ಲೂ ಪದವಿಪೂರ್ವ (ಪಿ.ಯು.ಸಿ.), ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಇನ್ನಿತರೆ ತತ್ಸಮಾನ ವಿದ್ಯಾರ್ಹತೆಗಳ ಫಲಿತಾಂಶವು ಕೋವಿಡ್-19 ಸಾಂಕ್ರಾಮಿಕದ

ಪ್ರಯುಕ್ತ ವಿಧಿಸಲಾದ ಲಾಕ್‌ಡೌನ್ ಕಾರಣದಿಂದಾಗಿ ವಿಳಂಬವಾಗಿದ್ದು ಹಿನ್ನೆಲೆಯಲ್ಲಿ, ಸದರಿ ವಿದ್ಯಾರ್ಹತೆಗಳನ್ನು ಅನುಕಂಪದ ಆಧಾರದ ನೇಮಕಾತಿಗೆ ಪರಿಗಣಿಸುವಂತೆ ಹಲವು ಇಲಾಖೆಗಳು/ಮನವಿದಾರರು ಕೋರಿಕೆ ಸಲ್ಲಿಸಿರುತ್ತಾರೆ.

ಕೋವಿಡ್-19ರ ಸಾಂಕ್ರಾಮಿಕದ ಪ್ರಯುಕ್ತ ಲಾಕ್‌ಡೌನ್ ಘೋಷಣೆ ಮಾಡಿದ ಕಾರಣ, 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿಪೂರ್ವ (ಪಿಯುಸಿ), ಡಿಪ್ಲೊಮಾ, ಪದವಿ, ಇಂಜಿನಿಯರಿಂಗ್ ಹಾಗೂ ಇನ್ನಿತರೆ ತತ್ಸಮಾನ ವಿದ್ಯಾರ್ಹತೆಗಳ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿರುತ್ತದೆ. ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, 1996ರ ನಿಯಮಗಳನ್ವಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಮಿತಿಯಲ್ಲಿ ಅರ್ಜಿ ಸಲ್ಲಿಸಿದ್ದು ಪಕ್ಷದಲ್ಲಿ ಹಾಗೂ ಅಂತಹ ಅವಲಂಬಿತ ಅಭ್ಯರ್ಥಿಯ ಸದರಿ ವಿದ್ಯಾರ್ಹತೆಗಳ ಪರೀಕ್ಷಾ ಫಲಿತಾಂಶ ಪ್ರಕಟಣೆಯು 2020-21ನೇ ಸಾಲಿನಲ್ಲಿ ಕೋವಿಡ್-19ರ ಕಾರಣದಿಂದ ವಿಳಂಬವಾಗಿದ್ದಲ್ಲಿ, ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ, ವಿಳಂಬವಾಗಿ ಪ್ರಕಟಗೊಂಡ ಸದರಿ ವಿದ್ಯಾರ್ಹತೆಗಳ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಎಲ್ಲಾ ಸಕ್ಷಮ/ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.

(ವೀರಭದ್ರ)  
ಸರ್ಕಾರದ ಅಧೀನ ಕಾರ್ಯದರ್ಶಿ,  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  
(ಸೇವಾ ನಿಯಮಗಳು-1).